

# ಸಂಕಲ್ಪ ಗೀತೆ

ಡಾ.ಜಿ.ಎಸ್.ಶಿವರುದ್ರಪ್ಪ

ಜಿ.ಎಸ್.ಶಿವರುದ್ರಪ್ಪ ಎಂದೇ ಪ್ರಸಿದ್ಧರಾಗಿರುವ ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಕ್ರಿ.ಶ.1926) ಇವರು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದವರು. ಮೈಸೂರು, ಉಸ್ಮಾನಿಯಾ, ಮತ್ತು ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

ಶಿವರುದ್ರಪ್ಪನವರು ಸಾಮಗಾನ ಚೆಲವು ಒಲವು, ದೇವಶಿಲ್ಪ, ದೀಪದಹೆಚ್ಚೆ, ಅನಾವರಣ, ವಿಮರ್ಶೆಯ ಪೂರ್ವಪಶ್ಚಿಮ, ಮಾಸ್ಕೋದಲ್ಲಿ ಇಪ್ಪತ್ತೆರಡು ದಿನಗಳು, ಸೌಂದರ್ಯ ಸಮೀಕ್ಷೆ ಮೊದಲಾದ ಕೃತಿಗಳನ್ನು ರಚಿಸಿದ್ದಾರೆ.



## ಡಾ.ಜಿ.ಎಸ್.ಶಿವರುದ್ರಪ್ಪ

ಕಾವ್ಯಾರ್ಥ ಚಿಂತನ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. ಹಂಪಿಯ ಕನ್ನಡ ವಿಶ್ವವಿದ್ಯಾನಿಲಯ ನಾಡೋಜ ಪ್ರಶಸ್ತಿಯನ್ನು ಇವರಿಗೆ ನೀಡಿದೆ. ಬೆಂಗಳೂರು ಹಾಗೂ ಕುವೆಂಪು ವಿಶ್ವವಿದ್ಯಾನಿಲಯಗಳು ಗೌರವ ಡಿ.ಲಿಟ್. ಪದವಿಯನ್ನು ನೀಡಿವೆ. ರಾಷ್ಟ್ರಕವಿ ಅಭಿಧಾನ ಹಾಗೂ ಪಂಪಪ್ರಶಸ್ತಿಯು ಕೂಡಾ ಇವರಿಗೆ ದೊರೆತಿದೆ.



1992ರಲ್ಲಿ ದಾವಣಗೆರೆಯಲ್ಲಿ ಸಮಾವೇಶಗೊಂಡ 61ನೆಯ ಅಖಿಲ

ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಇವರು ದಿನಾಂಕ 23/12/2013 ರಂದು ವಿಧಿವಶರಾದರು.

ಜಿ.ಎಸ್.ಶಿವರುದ್ರಪ್ಪ ವಿರಚಿತ 'ಎದೆತುಂಬಿಹಾಡಿದೆನು'

ಕವನಸಂಕಲನದಿಂದ 'ಸಂಕಲ್ಪಗೀತೆ' ಕವಿತೆಯನ್ನು ಆಯ್ಕೆ

ಮಾಡಲಾಗಿದೆ.

# ಪದಗಳ ಅರ್ಥ

ಹಣತೆ= ದೀಪ, ಹಡಗು=ನಾವೆ, ಹೊಯ್ಯಾಡು= ತೇಲಾಡು,  
ಕಲುಷಿತ= ಮಲೀನ, ಮುಂಗಾರು=ಆರಂಭದ ಮಳೆ,  
ಬರಡು=ಪೊಳ್ಳು, ಹಾಳು ಬಿದ್ದಿರುವ, ಕಾಡುಮೇಡು=ಅರಣ್ಯ,  
ಪಥ=ದಾರಿ, ವಸಂತ=ಸಮೃದ್ಧಿ, ಕಂದಿದ= ಮುಸುಕಾದ

# ಸುತ್ತಲು ಕವಿಯುವ ಕತ್ತಲೆಯೊಳಗೆ ಪ್ರೀತಿಯ ಹಣತೆಯ ಹಚ್ಚೋಣ ಬಿರುಗಾಳಿಗೆ ಹೊಯ್ದಾಡುವ ಹಡಗನು ಎಚ್ಚರದಲಿ ಮುನ್ನಡೆಸೋಣ

ಈ ಪದ್ಯದಲ್ಲಿ ಎರಡು ಮುಖ್ಯ ತತ್ವಗಳನ್ನು ನೋಡಬಹುದು ಅವುಗಳೆಂದರೆ

1) ಬೆಳಕಿನ ತತ್ವ 2) ಪ್ರೀತಿಯ ತತ್ವ. “ಸುತ್ತಲು ಕವಿಯುವ ಕತ್ತಲೆಯೊಳಗೆ ಪ್ರೀತಿಯ ಹಣತೆಯ ಹಚ್ಚೋಣ” ಅಂದರೆ ಇಲ್ಲಿ ಜಾತೀಯತೆ, ಮತ, ಭಾಷೆ, ಬಣ್ಣ, ಅಜ್ಞಾನ, ಮೂಢನಂಬಿಕೆಗಳೆಂಬ ಕತ್ತಲೆಯು ನಮ್ಮ ಸುತ್ತಲೂ ಕವಿದಿರುತ್ತದೆ, ಅದುದರಿಂದ ಆ ಕತ್ತಲೆಯನ್ನು ಓಡಿಸಲು ಬೆಳಕಿನ (ಅರಿವಿನ) ಅವಶ್ಯಕತೆಯಿದೆ. ಬೆಳಕನ್ನು ಬೀರಲು ಪ್ರೀತಿಯಿಂದ ಹಣತೆಯನ್ನು ಹಚ್ಚಬೇಕಾಗಿದೆ ಎಂದು ಮೊದಲನೆಯ ಬೆಳಕಿನ ತತ್ವವನ್ನು ಬಿಡಿಸಬಹುದು. ಅಂತಹ ಹಣತೆಯನ್ನು ಹಚ್ಚಿ “ಬಿರುಗಾಳಿಗೆ ಸಿಕ್ಕು ಹೊಯ್ದಾಡುವಂತಹ ಹಡಗನ್ನು ಎಚ್ಚರಿಕೆಯಿಂದ ಮುಂದೆ ನಡೆಸಿ ದಡವನ್ನು ಸೇರಿಸೋಣ.” ಅಂದರೆ ಸಂಸಾರ ಸಾಗರದಲ್ಲಿ ಅಜ್ಞಾನದ ಬಿರುಗಾಳಿಗೆ ಹೊಯ್ದಾಡುತ್ತಾ ಎತ್ತೆತ್ತಲೂ ಸಾಗುತ್ತಿರುವ ಬಾಳನೌಕೆಯನ್ನು ಎಚ್ಚರಿಕೆಯಿಂದ ಗುರಿಯತ್ತ ನಡೆಸೋಣ ಎಂದು ತಮ್ಮ ಎರಡನೆಯ ಪ್ರೀತಿ ತತ್ವವನ್ನು ಪ್ರತಿಪಾದಿಸಬಹುದು..

# ಕಲುಷಿತವಾದೀ ನದೀ ಜಲಗಳಿಗೆ ಮುಂಗಾರಿನ ಮಳೆಯಾಗೋಣ ಬರಡಾಗಿರುವೀ ಕಾಡು ಮೇಡುಗಳ ವಸಂತವಾಗುತ ಮುಟ್ಟೋಣ

ಆಧುನಿಕ ಮಾನವನ ಹಸ್ತಕ್ಷೇಪದಿಂದ ಕಲುಷಿತವಾದ ನದಿಗಳ ಶುದ್ಧೀಕರಣ ಮಾಡಲು ಭೋರ್ಗರೆಯುವ ಮುಂಗಾರಿನ ಮಳೆಯೇ ಬೇಕು. ಅಂದರೆ ಅಲ್ಲಲ್ಲಿ ನಿಂತ ಕಲುಷಿತ ನೀರು, ಕೊಚ್ಚೆಗಳನ್ನು ಕೊಚ್ಚಿ ತೆಗೆದು ಶುದ್ಧೀಕರಿಸಬಹುದು. ಹಾಗೆಯೇ ಕಲ್ಮಶಗಳಿಂದ ಕೂಡಿದ ಮನುಷ್ಯರ ಮನಸ್ಸುಗಳನ್ನು ಪ್ರೀತಿಯ ಮೂಲಕ ಹಸನಗೊಳಿಸೋಣ. “ಬರಡಾಗಿರುವೀ ಕಾಡು ಮೇಡುಗಳ ವಸಂತವಾಗುತ ಮುಟ್ಟೋಣ” ಅಂದರೆ ಅಧುನೀಕರಣ ಜಾಗತೀಕರಣ, ಕೈಗಾರೀಕರಣ, ಡಾಂಬರೀಕರಣ, ಯಾಂತ್ರೀಕರಣಗಳಿಂದಾಗಿ ಕಾಡುಗಳು ನಾಶವಾಗಿ ಪರಿಸರ ಬರಡಾದ ಮರುಭೂಮಿಯಂತಾಗಿದೆ. ಅಲ್ಲಿ ಗಿಡಮರಗಳನ್ನು ಬೆಳೆಸುತ್ತ, ಬೆಳೆಸುವ ಅವಶ್ಯಕತೆಯನ್ನು ಜನರಲ್ಲಿ ಜಾಗೃತಗೊಳಿಸುವ ಕಾರ್ಯವನ್ನು ಮಾಡೋಣ ಎನ್ನಬಹುದು. ಅಂದರೆ ನಾಗರೀಕತೆಯ ಬರಾಟೆಯಲ್ಲಿ ಮೌಲ್ಯಗಳು ಕುಸಿಯುತ್ತಿವೆ, ಅಂತಹ ಹೃದಯದಲ್ಲಿ ಮೌಲ್ಯಗಳೆಂಬ ಸಸಿಗಳನ್ನು ನೆಟ್ಟು, ಪ್ರೀತಿಯ ನೀರನ್ನು ಎರೆಯುತ್ತ ಬದುಕನ್ನು ವಸಂತವಾಗಿ ಸೋಣ ಎಂದು ಬದುಕು ಹಸನುಗೊಳಿಸುವ ಮೌಲ್ಯವನ್ನು ಕವಿ

**ಬಿದ್ದುದನ್ನು ಮೇಲೆಬ್ಬಿಸಿ ನಿಲ್ಲಿಸಿ  
ಹೊಸ ಭರವಸೆಗಳ ಕಟ್ಟೋಣ  
ಮನುಜರ ನಡುವಣ ಅಡ್ಡಗೋಡೆಗಳ  
ಕೆಡವುತ ಸೇತುವೆಯಾಗೋಣ.**

ಬಡತನ, ಅಜ್ಞಾನ, ಮೂಢನಂಬಿಕೆ, ಧರ್ಮ, ಭಾಷೆ, ಜಾತಿಗಳಿಂದ ಶೋಷಣೆಗೊಳಗಾದ ಜನರನ್ನು ಎಲ್ಲರಂತೆ ಸಮಾನವಾಗಿ ಬದುಕಲು ಆಸರೆ ನೀಡಿ ಮೇಲೆ ತರಬೇಕು. ಅವರ ಮನಸ್ಸಿನಲ್ಲಿ ಬದುಕುವ ಹೊಸ ಭರವಸೆಗಳನ್ನು ಕೊಡಬೇಕು. ಹಾಗೆಯೇ ಮನುಷ್ಯರ ನಡುವೆ ಜಾತಿ, ಧರ್ಮ, ಭಾಷೆ ವರ್ಣಗಳಿಂದ ಆವೃತವಾದ ಅಡ್ಡಗೋಡೆಗಳನ್ನು ಕೆಡವಿಹಾಕಬೇಕು. ವಿಶ್ವದ ಜನರೆಲ್ಲರನ್ನು ಒಂದಾಗಿಸುವ ಪ್ರೀತಿಯ, ಸ್ನೇಹದ ಸೇತುವೆಯನ್ನು ನಿರ್ಮಿಸೋಣವೆಂದು ಕವಿ ಕವಿ ಜಿ.ಎಸ್.ಶಿವರುದ್ರಪ್ಪನವರು ಸಮಾನತೆಯ ಮೌಲ್ಯವನ್ನು ಹೇಳಿದ್ದಾರೆ.



# ಮತಗಳೆಲ್ಲವೂ ಪಥಗಳು ಎನ್ನುವ ಹೊಸ ಎಚ್ಚರದೊಳು ಬದುಕೋಣ ಭಯ ಸಂಶಯದೊಳು ಕಂದಿದ ಕಣ್ಣೊಳು ನಾಳಿನ ಕನಸನು ಬಿತ್ತೋಣ.

ಭಾರತದಲ್ಲಿ ವಿವಿಧ ಮತಪಂಥಗಳಿದ್ದು ಬೇರೆಬೇರೆ ರೀತಿಯ ಆಚರಣೆ, ಸಂಪ್ರದಾಯಗಳು ಇವೆ. ಆದರೂ ವಿವಿಧತೆಯಲ್ಲಿ ಏಕತೆಯನ್ನು ಕಾಣುವ ದೇಶ ಭಾರತ. ಇಂತಹ ಮತಪಂಥಗಳೆಲ್ಲವೂ ನಮ್ಮ ಉತ್ತಮ ಜೀವನಕ್ಕೆ ಬೆಳಕಾಗಬಲ್ಲ, ಮುಕ್ತಿಯನ್ನು ನೀಡಬಲ್ಲ, ಸನ್ಮಾರ್ಗಕ್ಕೆ ಕರೆದುಕೊಂಡು ಹೋಗುವ ಮಾರ್ಗಗಳೆಂದು ತಿಳಿಯಬೇಕು. ಅಸಮಾನತೆ, ಭಯೋತ್ಪಾದಕತೆ, ಶೋಷಣೆ ಇತ್ಯಾದಿಗಳಿಂದ ಭಯ-ಭೀತಿಗೊಂಡು, ನಾಳಿನ ಬದುಕಿನ ಬಗ್ಗೆ ಸಂಶಯಗೊಂಡು ನಿರಾಸೆ ಹೊಂದಿದ ಮನಸ್ಸುಗಳಿಗೆ ಮುಂದಿನ ಬದುಕಿಗೆ ಉತ್ತಮ ಕನಸನ್ನು ಅವರಲ್ಲಿ ಬಿತ್ತಿ, ಧೈರ್ಯ ನೀಡಬೇಕೆಂದು ಸಮಾನತೆಯ ತತ್ವ ಮತ್ತು ಒಳ್ಳೆ ಬದುಕಿನ ಭರವಸೆಯ ಬಗ್ಗೆ ಜಿ.ಎಸ್.ಶಿವರುದ್ರಪ್ಪನವರು ಅರಿವು ಮೂಡಿಸಿದ್ದಾರೆ.